



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೧೧, ಏಪ್ರಿಲ್, ೨೦೨೫(ಚೈತ್ರ, ೨೧, ಶಕವರ್ಷ, ೧೯೪೭) BENGALURU, FRIDAY, 11, APRIL, 2025(CHAITHRA, 21, SHAKAVARSHA, 1947)	ಸಂ. ೨೨೮ No. 228
-----------------------	---	--------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಹೆಚ್ ಡಿ 99 ಪಿಸಿಇ 2023(ಭಾಗ-2)

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಧಾನ ಸೌಧ,  
ಬೆಂಗಳೂರು, ದಿನಾಂಕ:09.04.2025

## ಅಧಿಸೂಚನೆ

1. ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ- ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆಯನ್ನು ನಡೆಸಲು Commission of Inquiry Act 1952 ರ ನಿಯಮ 3 ಉಪನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ ಇವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಿ 03 ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ದಿನಾಂಕ: 25.08.2023ರಂದು ಅಧಿಸೂಚನೆ ಹೊರಡಿಸಲಾಗಿರುತ್ತದೆ ಹಾಗೂ ದಿನಾಂಕ:07.10.2023ರ ಅಧಿಸೂಚನೆಯಲ್ಲಿ ಸದರಿ ವಿಚಾರಣಾ ಆಯೋಗಕ್ಕೆ (Terms of References) ಅಂಶಗಳನ್ನು ನಿಗದಿಪಡಿಸಲಾಗಿರುತ್ತದೆ.

2. ದಿನಾಂಕ: 22.11.2023ರ ಅಧಿಸೂಚನೆಯಲ್ಲಿ ವಿಚಾರಣಾ ಆಯೋಗದ ಅವಧಿಯನ್ನು ದಿನಾಂಕ: 24.05.2024ರವರೆಗೆ ವಿಸ್ತರಿಸಲಾಗಿತ್ತು. ತದನಂತರ ದಿನಾಂಕ:24.05.2024ರ ಅಧಿಸೂಚನೆಯಲ್ಲಿ ಆಯೋಗದ ಅವಧಿಯನ್ನು ದಿನಾಂಕ:31.08.2024 ರವರೆಗೆ ಹಾಗೂ ದಿನಾಂಕ:07.10.2024ರ ಅಧಿಸೂಚನೆಯಲ್ಲಿ ಆಯೋಗದ ಅವಧಿಯನ್ನು ದಿನಾಂಕ:01.09.2024 ರಿಂದ 31.03.2025 ರವರೆಗೆ ಮರು ವಿಸ್ತರಿಸಲಾಗಿದೆ.

(೧)

3. ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್ ಮೈಕಲ್ ಕುನ್ಹಾ, ಕೋವಿಡ್-19 ವಿಚಾರಣಾ ಆಯೋಗದ ಪತ್ರ ದಿನಾಂಕ: 29.03.2025ರಲ್ಲಿ ಕೋವಿಡ್-19 ವಿಚಾರಣೆಗೆ ಸಂಬಂಧಿಸಿದಂತೆ, ಭಾಗಶಃ ವಿಚಾರಣಾ ವರದಿಯನ್ನು ಮುಖ್ಯ ಕಾರ್ಯದರ್ಶಿಯವರಿಗೆ ಸಲ್ಲಿಸಲು ಬರೆದಿರುವ ಪತ್ರದಲ್ಲಿ, ಇನ್ನೂ ವಿಚಾರಣೆಯು ಮುಕ್ತಾಯಗೊಂಡಿರುವುದಿಲ್ಲವೆಂದು ತಿಳಿಸಿರುವ ಹಿನ್ನೆಲೆಯಲ್ಲಿ, ಸದರಿ ವಿಚಾರಣಾ ಆಯೋಗದ ಅವಧಿಯನ್ನು **ದಿನಾಂಕ:01.04.2025 ರಿಂದ 31.12.2025 ರವರೆಗೆ** ವಿಸ್ತರಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ

**(ನಾಗರಾಜು ಎಸ್.)**

ಸರ್ಕಾರದ ಅಧೀನ ಕಾರ್ಯದರ್ಶಿ  
ಒಳಾಡಳಿತ ಇಲಾಖೆ (ಕಾನೂನು & ಸುವ್ಯವಸ್ಥೆ)